



ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ

Bangalore Development Authority

ಸಂಖ್ಯೆ :
No.

ಬೆಂಗಳೂರು/ನಯೋಸ/PL-29/2017-18/ 514

ದಿನಾಂಕ :
Date : 18/06/2018

ಕಾರ್ಯದೇಶ

ವಿಷಯ:- ಬೆಂಗಳೂರು ಪೂರ್ವ ತಾಲ್ಲೂಕು, ವರ್ತೂರು ಹೋಬಳಿ, ತೂಬರಹಳ್ಳಿ ಗ್ರಾಮದ ಸರ್ವೆ ನಂ.36 ಮತ್ತು 72/2 ರಲ್ಲಿನ ಒಟ್ಟು 04ಎಕರೆ 28.50ಗುಂಟೆ ಅಥವಾ 19070.65 ಚ.ಮೀ ವಿಸ್ತೀರ್ಣದ ಪ್ರದೇಶದಲ್ಲಿ ತಾತ್ಕಾಲಿಕ ಖಾಸಗಿ ವಸತಿ ಬಡಾವಣೆ ನಕ್ಷೆ ಅನುಮೋದಿಸುವಂತೆ ಅರ್ಜಿದಾರರಾದ M/s Shriprop Builders Pvt.Ltd ರವರು ಕೋರಿರುವ ಬಗ್ಗೆ.

- ಉಲ್ಲೇಖ
1. ಅರ್ಜಿದಾರರ ಮನವಿ ದಿನಾಂಕ 20.01.2018.
 2. ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ನಗರ ಯೋಜನಾ ಸಮಿತಿ ಸಭೆಯ ರರಾವು ಸಂಖ್ಯೆ 35/2018, ದಿನಾಂಕ 05.03.2018.
 3. ಈ ಕಛೇರಿಯ ಪತ್ರ ಸಂಖ್ಯೆ ಬೆಂಗಳೂರು/ನಯೋಸ/PL-29/2017-18/145/2018-19, ದಿನಾಂಕ 23.04.2018.
 4. ಕೆನರಾ ಬ್ಯಾಂಕ್ ಚಲನ್ ನಂ. 15793, ದಿನಾಂಕ 03.05.2018.
 5. ಈ ಕಛೇರಿ ಪತ್ರ ಸಂಖ್ಯೆ ಬೆಂಗಳೂರು/ನಯೋಸ/PRL-29/2017-18/314/2018-19, ದಿನಾಂಕ 22.05.2018.
 6. ಅಧಿಕ ಜಿಲ್ಲಾ ನೋಂದಣಾಧಿಕಾರಿಗಳು, ಬೆಂಗಳೂರು ರವರ ಕಛೇರಿಯಲ್ಲಿ ನೋಂದಾಯಿಸಲ್ಪಟ್ಟ ಪರಿತ್ಯಾಜನಾ ಪತ್ರ BDA-1-01235-2018-19, ಸಿ.ಡಿ. ನಂ. BDAD237, ದಿನಾಂಕ 06.06.2018.
 7. ಕಾವೇರಿ ನೀರಿನ ಕರ, ವರ್ತೂರು ರಸ್ತೆ ಮೇಲುಕರ, ಎಂ.ಆರ್.ಟಿ.ಎಸ್. ಕರ, ಮೆಟ್ರೋ ಕರ ಮತ್ತು ವಿವಿಧ ಶುಲ್ಕಗಳ ಪರಿಷ್ಕೃತ ದರವನ್ನು ಪಾವತಿಸುವ ಸಂಬಂಧ ಸರ್ಕಾರದ ಅಂತಿಮ ತೀರ್ಮಾನಕ್ಕೆ ಬದ್ಧರಿರುವುದಾಗಿ ದಿನಾಂಕ 07.06.2018 ರಂದು ನೀಡಿರುವ ನೋಟೀಸನ್ನು ಪ್ರಮಾಣ ಪತ್ರ.

ಬೆಂಗಳೂರು ಪೂರ್ವ ತಾಲ್ಲೂಕು, ವರ್ತೂರು ಹೋಬಳಿ, ತೂಬರಹಳ್ಳಿ ಗ್ರಾಮದ ಸರ್ವೆ ನಂ.36 ಮತ್ತು 72/2 ರಲ್ಲಿನ ಒಟ್ಟು 04ಎಕರೆ 28.50ಗುಂಟೆ ಅಥವಾ 19070.65 ಚ.ಮೀ ವಿಸ್ತೀರ್ಣದ ಪ್ರದೇಶದಲ್ಲಿ ತಾತ್ಕಾಲಿಕ ಖಾಸಗಿ ವಸತಿ ಬಡಾವಣೆ ನಕ್ಷೆ ಅನುಮೋದಿಸುವಂತೆ M/s Shriprop Builders Pvt.Ltd ರವರು ಕೋರಿರುತ್ತಾರೆ.

ಟಿ. ಚೌಡಯ್ಯ ರಸ್ತೆ, ಕುಮಾರಪಾರ್ಕ್ ಪಶ್ಚಿಮ, ಬೆಂಗಳೂರು - 560 020.

T. Chowdaiah Road, Kumarapark West, Bangalore-560 020, Facsimile: 2334 5799, Website: www.bdabangalore.org

ಸದರಿ ಪ್ರಸ್ತಾವನೆಯನ್ನು ಉಲ್ಲೇಖ [2] ರಂತೆ ದಿನಾಂಕ 05.03.2018 ರಂದು ನಡೆದ ಪ್ರಾಧಿಕಾರದ ನಗರ ಯೋಜನಾ ಸಮಿತಿ ಸಭೆಯ ವಿಷಯ ಸಂಖ್ಯೆ 35/2018 ರಲ್ಲಿ ಮಂಡಿಸಿ ಚರ್ಚಿಸಲಾಯಿತು. ಅರ್ಜಿದಾರರು ಸಲ್ಲಿಸಿರುವ ಖಾಸಗಿ ವಸತಿ ಬಡಾವಣೆ ನಕ್ಷೆಯಲ್ಲಿ ರಾಷ್ಟ್ರೀಯ ಹಸಿರು ನ್ಯಾಯಮಂಡಳಿ [NGT] ಆದೇಶದಂತೆ ಹಾಗೂ RMP-2015 ರ ವಲಯ ನಿಯಮಾವಳಿಗಳಿಗೆ ಅನುಗುಣವಾಗಿದ್ದು, ಸದರಿ ಪ್ರದೇಶಕ್ಕೆ ಲಗತ್ತಾಗಿರುವ ಉಪಗಮನ ರಸ್ತೆಯನ್ನು ಅರ್ಜಿದಾರರ ಪ್ರದೇಶದ ಎರಡೂ ಬದಿಗಳಲ್ಲಿ ಕನಿಷ್ಠ 100 ಮೀ. ಉದ್ದಕ್ಕೆ ಅರ್ಜಿದಾರರ ಸ್ವಂತ ಖರ್ಚಿನಲ್ಲಿ ಅಭಿವೃದ್ಧಿ ಪಡಿಸುವ ಹಾಗೂ ನಕ್ಷೆ ಅನುಮೋದಿಸುವ ಅಧಿಕಾರವನ್ನು ಮಾನ್ಯ ಆಯುಕ್ತರಿಗೆ ಪ್ರತ್ಯಾಯೋಜಿಸಿ, ಸಾಮಾನ್ಯ ಷರತ್ತುಗಳಿಗೊಳಪಡಿಸಿ ವಸತಿ ಬಡಾವಣೆ ನಕ್ಷೆಗೆ ಅನುಮೋದನೆ ನೀಡಲು ತೀರ್ಮಾನಿಸಲಾಗಿದೆ.

ಪ್ರಾಧಿಕಾರದ ನಗರ ಯೋಜನಾ ಸಮಿತಿ ಸಭೆಯ ತೀರ್ಮಾನದಂತೆ ತಾತ್ಕಾಲಿಕ ವಸತಿ ಬಡಾವಣೆ ನಕ್ಷೆ ಅನುಮೋದನೆ ಸಂಬಂಧ ಅರ್ಜಿದಾರರಿಗೆ ಉಲ್ಲೇಖ [3] ರ ಈ ಕಛೇರಿ ಪತ್ರದಲ್ಲಿ ವಿವಿಧ ಶುಲ್ಕಗಳ ಬಾಬು ₹. 14,36,920/- [₹. ಹದಿನಾಲ್ಕು ಲಕ್ಷದ ಮೂವತ್ತಾರು ಸಾವಿರದ ಒಂಭೈನೂರ ಇಪ್ಪತ್ತು ಮಾತ್ರ] ಗಳನ್ನು ಪ್ರಾಧಿಕಾರಕ್ಕೆ ಪಾವತಿಸಲು ದಿನಾಂಕ 23.04.2018 ರಂದು ತಿಳಿಸಲಾಗಿತ್ತು.

ಅದರಂತೆ ಉಲ್ಲೇಖ [4] ರಲ್ಲಿ ಅರ್ಜಿದಾರರು ದಿನಾಂಕ 03.05.2018 ರಂದು ₹. 14,36,920/- [₹. ಹದಿನಾಲ್ಕು ಲಕ್ಷದ ಮೂವತ್ತಾರು ಸಾವಿರದ ಒಂಭೈನೂರ ಇಪ್ಪತ್ತು ಮಾತ್ರ] ಗಳನ್ನು ಕೆನರಾ ಬ್ಯಾಂಕ್, ಕುಮಾರ ಪಾರ್ಕ್ ಬೆಂಗಳೂರು ಚಲನ್ ನಂ. 15793 ರ ಮೂಲಕ ಪಾವತಿಸಿರುತ್ತಾರೆ. ಸದರಿ ಮೊತ್ತವು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರಕ್ಕೆ ಸಂದಾಯವಾಗಿರುವ ಬಗ್ಗೆ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಆರ್ಥಿಕ ವಿಭಾಗದವರು ದಿನಾಂಕ 16.05.2018 ರಂದು ದೃಢೀಕರಿಸಿರುತ್ತಾರೆ.

ಉಲ್ಲೇಖ [5] ರಲ್ಲಿ ತಾತ್ಕಾಲಿಕ ಕರಡು ವಸತಿ ಬಡಾವಣೆ ನಕ್ಷೆಯಲ್ಲಿನ ಉದ್ಯಾನವನ / ಬಯಲುಜಾಗ ಮತ್ತು ರಸ್ತೆ ಪ್ರದೇಶ ಮತ್ತು Public Utility ಪ್ರದೇಶಗಳನ್ನು ನೋಂದಾಯಿತ ಪರಿತ್ಯಜನಾ ಪತ್ರದ ಮೂಲಕ ಹಸ್ತಾಂತರಿಸುವಂತೆ ಅರ್ಜಿದಾರರಿಗೆ ಮತ್ತು ಸದರಿ ಪ್ರದೇಶಗಳನ್ನು ಹಸ್ತಾಂತರಿಸಿಕೊಳ್ಳುವಂತೆ ಕಾರ್ಯಪಾಲಕ ಅಭಿಯಂತರರು [ಪೂರ್ವ ವಿಭಾಗ], ಇವರಿಗೆ ದಿನಾಂಕ 22.05.2018 ರಂದು ತಿಳಿಸಲಾಗಿತ್ತು.

ಉಲ್ಲೇಖ [6] ರಲ್ಲಿ ಕಾರ್ಯಪಾಲಕ ಅಭಿಯಂತರರು [ಪೂರ್ವ ವಿಭಾಗ], ಇವರು ತಾತ್ಕಾಲಿಕ ಕರಡು ವಸತಿ ಬಡಾವಣೆ ನಕ್ಷೆಯಲ್ಲಿನ ಉದ್ಯಾನವನ / ಬಯಲುಜಾಗ, ರಸ್ತೆ ಪ್ರದೇಶ ಮತ್ತು Public Utility ಪ್ರದೇಶಗಳನ್ನು ದಿನಾಂಕ 06.06.2018 ರಂದು ನೋಂದಾಯಿತ ಪರಿತ್ಯಜನಾ ಪತ್ರದ ಮೂಲಕ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರಕ್ಕೆ ಹಸ್ತಾಂತರಿಸಿ ಕೊಂಡಿರುವುದಾಗಿ ವರದಿ ನೀಡಿರುತ್ತಾರೆ.

ಉಲ್ಲೇಖ [07] ರ ಪ್ರಕಾರ ಕಾವೇರಿ ನೀರಿನ ಕರ, ವರ್ತುಲ ರಸ್ತೆ ಮೇಲುಕರ, ಮೆಟ್ರೋಕರ, ಎಂ.ಆರ್.ಟಿ.ಎಸ್. ಕರಗಳನ್ನು ಪಾವತಿಸುವ ಸಂಬಂಧ ಸರ್ಕಾರದ ಅಂತಿಮ ತೀರ್ಮಾನಕ್ಕೆ ಬದ್ಧರಿರುವುದಾಗಿ ಹಾಗೂ ಶುಲ್ಕ ಪರಿಷ್ಕರಣೆಯ ಸಂಬಂಧ ಸರ್ಕಾರದ ಆದೇಶಕ್ಕೆ ಬದ್ಧರಿರುವುದಾಗಿ ಭಾಷಾ ಕಾಗದದಲ್ಲಿ ನೋಟರಿಯವರಿಂದ ದೃಢೀಕರಿಸಿದ ನೋಟರೈಸ್ಡ್ ಪ್ರಮಾಣ ಪತ್ರವನ್ನು ದಿನಾಂಕ 08.06.2018 ರಂದು ನೀಡಿರುತ್ತಾರೆ.

ಮೇಲ್ಕಂಡ ಅಂಶಗಳ ಹಿನ್ನೆಲೆಯಲ್ಲಿ ಬೆಂಗಳೂರು ಪೂರ್ವ ತಾಲ್ಲೂಕು, ವರ್ತೂರು ಹೋಬಳಿ, ತೂಬರಹಳ್ಳಿ ಗ್ರಾಮದ ಸರ್ವೆ ನಂ.36 ಮತ್ತು 72/2 ರಲ್ಲಿನ ಒಟ್ಟು 04ಎಕರೆ 28.50ಗುಂಟೆ ಅಥವಾ 19070.65 ಚ.ಮೀ ವಿಸ್ತೀರ್ಣದ ಪ್ರದೇಶದಲ್ಲಿ ಖಾಸಗಿ ವಸತಿ ಬಡಾವಣೆ ನಕ್ಷೆಯನ್ನು ಈ ಕೆಳಕಂಡ ಷರತ್ತುಗಳಿಗೊಳಪಟ್ಟು ಅನುಮೋದಿಸಲಾಗಿದೆ.

1	ತಾತ್ಕಾಲಿಕ ವಸತಿ ಬಡಾವಣೆ ನಕ್ಷೆಯಂತೆ ವಿವಿಧ ಅಳತೆಯ ಒಟ್ಟು 65 ವಸತಿ ನಿವೇಶನಗಳಿದ್ದು, ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಪೂರ್ವಾನುಮೋದನೆ ಇಲ್ಲದೆ ನಿವೇಶನಗಳ ಅಳತೆ ಹಾಗೂ ನಿವೇಶನಗಳ ಒಟ್ಟು ಸಂಖ್ಯೆಯನ್ನು ಅನುಮೋದಿತ ಬಡಾವಣೆ ನಕ್ಷೆಯಲ್ಲಿ ಬದಲಾಯಿಸತಕ್ಕದ್ದಲ್ಲ. ವಿನ್ಯಾಸದಲ್ಲಿ ಯಾವುದೇ ಬದಲಾವಣೆ ಮಾಡಿ ಮನೆ ಕಟ್ಟಿದಲ್ಲಿ ಅದಕ್ಕೆ ಅರ್ಜಿದಾರರೇ ಹೊಣೆಯಾಗಬೇಕಾಗುತ್ತದೆ.
2	ಅನುಮೋದಿತ ಬಡಾವಣೆ ನಕ್ಷೆಯಂತೆಯೇ ಅಭಿವೃದ್ಧಿ ಕಾರ್ಯಗಳನ್ನು ಕಾರ್ಯಗತ ಮಾಡುವುದು, ಪ್ರಾಧಿಕಾರದ ಪೂರ್ವಾನುಮತಿ ಇಲ್ಲದೆ ಯಾವುದೇ ಬದಲಾವಣೆಗಳನ್ನು ಮಾಡುವಂತಿಲ್ಲ.
3	ಬಡಾವಣೆಯಲ್ಲಿನ ಪ್ರತಿ ನಿವೇಶನಕ್ಕೂ ಕುಡಿಯುವ ನೀರು, ತ್ಯಾಜ್ಯ ನೀರು, ವಿಲೇವಾರಿ ಒಳಚರಂಡಿ ವ್ಯವಸ್ಥೆಯನ್ನು ಅರ್ಜಿದಾರರೇ ಕಲ್ಪಿಸತಕ್ಕದ್ದು ಹಾಗೂ ಉದ್ದೇಶಿತ ವಸತಿ ವಿನ್ಯಾಸದಲ್ಲಿ ಒಟ್ಟು ಕ್ಷೇತ್ರದಲ್ಲಿ ಬೀಳುವ ಮಳೆನೀರು ವೃಥಾವಾಗಿ ಹೋಗದಂತೆ ಉದ್ದೇಶಿತ ಜಮೀನಿನಲ್ಲಿಯೇ ಭೂಮಿಯ ಒಳಗಡೆ ಇಂಗುವಂತೆ ಮಾಡಲು ವಿನ್ಯಾಸವನ್ನು ಸಿದ್ಧಪಡಿಸಿ, ಅದರಂತೆ ಕಾರ್ಯಗತಗೊಳಿಸಿ ಬಡಾವಣೆ ರಚಿಸಿರುವ ಬಗ್ಗೆ ಅಂತಿಮ ವರದಿ ಸಲ್ಲಿಸುವ ಸಕ್ಷಮ ಪ್ರಾಧಿಕಾರಕ್ಕೆ ತೋರಿಸತಕ್ಕದ್ದು.
4	ವಸತಿ ಬಡಾವಣೆ ನಕ್ಷೆಯಲ್ಲಿ ತೋರಿಸಿರುವ ರಸ್ತೆ ಅಗಲವನ್ನು ಯಾವುದೇ ಕಾರಣಕ್ಕೂ ಕಡಿಮೆ ಮಾಡಬಾರದು.
5	ಅರ್ಜಿದಾರರು ಉದ್ದೇಶಿಸಿರುವ ಜಮೀನಿನಲ್ಲಿ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಅಥವಾ ಅನ್ಯಖಾಸಗಿ ಜಮೀನುಗಳೇನಾದರೂ ಸೇರಿಕೊಂಡಿರುವುದು ತಿಳಿದುಬಂದಲ್ಲಿ ಅಂತಹ ಸಂದರ್ಭದಲ್ಲಿ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಆಯುಕ್ತರು ತಾತ್ಕಾಲಿಕ ಅನುಮೋದಿತ ವಸತಿ ಬಡಾವಣೆ ನಕ್ಷೆಯನ್ನು ಮಾರ್ಪಾಡು ಮಾಡಲು ಅಥವಾ ಹಿಂತೆಗೆದುಕೊಳ್ಳಲು ಅಧಿಕಾರವುಳ್ಳವರಾಗಿರುತ್ತಾರೆ.
6	ಪ್ರಸ್ತಾವನೆಗೆ ಸಂಬಂಧಿಸಿದಂತೆ ಅರ್ಜಿದಾರರು ಸುಳ್ಳು ದಾಖಲೆ ಅಥವಾ ಇನ್ನಿತರೆ ಪೋರ್ಜರಿ ದಾಖಲಾತಿಗಳನ್ನು ನೀಡಿರುವುದು ರುಜುವಾತಾದಲ್ಲಿ ಈಗ ನೀಡಿರುವ ಬಡಾವಣೆ ನಕ್ಷೆ ಅನುಮೋದನೆಯು ತನ್ನಿಂದತಾನೆ ರದ್ದಾಗುವುದೆಂದು ಭಾವಿಸತಕ್ಕದ್ದು.
7	ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರವು ಮುಂದೆ ಸೂಚಿಸಬಹುದಾದ ಎಲ್ಲಾ ತಾಂತ್ರಿಕ ವಿಷಯಗಳಿಗೆ ಹಾಗೂ ಶುಲ್ಕಗಳನ್ನು ತುಂಬುವುದರ ನಿರ್ಣಯಕ್ಕೆ ಅರ್ಜಿದಾರರು ಬದ್ಧರಾಗಿರುವುದು.
8	ಪ್ರಸ್ತಾವಿತ ವಿನ್ಯಾಸದಲ್ಲಿ ಘನ ತ್ಯಾಜ್ಯ, ಹಸಿತ್ಯಾಜ್ಯ, ಒಣತ್ಯಾಜ್ಯ, ಪ್ಲಾಸ್ಟಿಕ್ ಮತ್ತು ಇತ್ಯಾದಿ ವಿಂಗಡಿಸಿ. Compost ಮಾಡಲು ಸೂಕ್ತ ಸ್ಥಳವನ್ನು ಕಾಯ್ದಿರಿಸತಕ್ಕದ್ದು.

9	ವಸತಿ ವಿನ್ಯಾಸದಲ್ಲಿ ಎಲ್ಲಾ ರಸ್ತೆಗಳನ್ನು IRC Specification ಪ್ರಕಾರ ಅಭಿವೃದ್ಧಿ ಪಡಿಸತಕ್ಕದ್ದು, ಅದಕ್ಕೂ ಮುಂಚೆ ಅಂದಾಜುಪಟ್ಟಿಯನ್ನು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಅಭಿಯಂತರ ವಿಭಾಗದಿಂದ ಅನುಮೋದಿಸಿಕೊಳ್ಳತಕ್ಕದ್ದು, ರಸ್ತೆ ಅಭಿವೃದ್ಧಿ ಪಡಿಸುವ ಸಮಯದಲ್ಲಿ ಅಭಿಯಂತರ ವಿಭಾಗದಿಂದ ಸ್ಥಳ ಪರಿಶೀಲನೆಗಾಗಿ ಮತ್ತು ಕಾಮಗಾರಿ ಪರಿಶೀಲನೆಗೆ ಅನುವುಮಾಡಿಕೊಡತಕ್ಕದ್ದು.
10	ಬಡಾವಣೆಯಲ್ಲಿನ ಪ್ರತಿ ನಿವೇಶನಕ್ಕೂ ಸೋಲಾರ್ ಲೈಟಿಂಗ್ ಮತ್ತು ಸೋಲಾರ್ ವಾಟರ್ ಹೀಟಿಂಗ್ ವ್ಯವಸ್ಥೆಯನ್ನು ಅಳವಡಿಸತಕ್ಕದ್ದು.
11	ನಿವೇಶನಗಳನ್ನು ಯಾವ ಉದ್ದೇಶಕ್ಕಾಗಿ ಕಾಯ್ದಿರಿಸಿದೆಯೋ ಅದೇ ಉದ್ದೇಶದಿಂದ ಬೇರೆ ಉದ್ದೇಶಕ್ಕೆ ಯಾವುದೇ ಕಾರಣದಿಂದಲೂ ಬದಲಾಯಿಸಬಾರದು.
12	ನಿವೇಶನಗಳಲ್ಲಿ ಕಟ್ಟಡ ನಿರ್ಮಾಣ ಮಾಡುವ ಪೂರ್ವಭಾವಿಯಾಗಿ ಸಂಬಂಧ ಪಟ್ಟ ಸಕ್ಷಮ ಪ್ರಾಧಿಕಾರದಿಂದ ಕಟ್ಟಡ ನಕ್ಷೆಗೆ ಅನುಮೋದನೆ ಪಡೆಯತಕ್ಕದ್ದು ಹಾಗೂ ತಳಮಹಡಿಯ ಅಗತ್ಯತೆ ಬಗ್ಗೆ Water Table ವರದಿ ಪಡೆದು ಅದರಂತೆ ಕ್ರಮಕೈಗೊಳ್ಳುವುದು.
13	ಅಭಿವೃದ್ಧಿದಾರರು ಕೊಳಚೆ ನೀರನ್ನು ಬಯಲು ಜಾಗ/ ಖಾಲಿ ಜಾಗಗಳಿಗೆ ಬಿಡದೇ ಸಂಸ್ಕರಿಸಿ ಕುಡಿಯುವ ನೀರಿನ ಹೊರತಾಗಿ ಉಳಿದ ಬಳಕೆಗಾಗಿ ಬಳಸತಕ್ಕದು.
14	ಬಡಾವಣೆಯಲ್ಲಿನ ಪ್ರತಿ ನಿವೇಶನಕ್ಕೆ ಗೃಹ ಬಳಕೆ ಹಾಗೂ ಕುಡಿಯುವ ನೀರಿನ ವ್ಯವಸ್ಥೆಗಾಗಿ ಪ್ರತ್ಯೇಕ ಕೊಳವೆಗಳನ್ನು ಒದಗಿಸತಕ್ಕದ್ದು. ಕುಡಿಯುವ ನೀರು ಮತ್ತು ಇತರೆ ಉಪಯೋಗಗಳಿಗೆ Dual Piping System ಅಳವಡಿಸುವುದು.
15	ಅಭಿವೃದ್ಧಿದಾರರು ಉದ್ಯಾನವನಕ್ಕಾಗಿ ಕಾಯ್ದಿರಿಸಿರುವ ಪ್ರದೇಶದಲ್ಲಿ ವಿವಿಧ ಜಾತಿಯ ಗಿಡಮರಗಳನ್ನು ಬೆಳಸಿ ಅಭಿವೃದ್ಧಿಪಡಿಸುವುದು. ಹಾಗೂ ಸದರಿ ಉದ್ದೇಶಕ್ಕಾಗಿ ಕಾಯ್ದಿರಿಸಿ ಉಪಯೋಗಿಸತಕ್ಕದ್ದು ಬೇರೆ ಯಾವುದೇ ಉದ್ದೇಶಗಳಿಗೆ ಬದಲಾಯಿಸಬಾರದು.
16	BESCOM ನಿರ್ದೇಶನದಂತೆ ಬಡಾವಣೆಯಲ್ಲಿ ವಿದ್ಯುಚ್ಛಕ್ತಿ ಅಳವಡಿಸಲು ಕ್ರಮ ಕೈಗೊಳ್ಳತಕ್ಕದ್ದು.
17	ಸದರಿ ವಸತಿ ವಿನ್ಯಾಸದಲ್ಲಿ ಪ್ರಾಧಿಕಾರದ ದಿನಾಂಕ.08/11/2010 ರ ಸುತ್ತೋಲೆಯಂತೆ ಒಟ್ಟು ವಸತಿ ನಿವೇಶನಗಳ ಶೇ.10 ರಷ್ಟು ಕಾಯ್ದಿರಿಸಿರುವ ವಸತಿ ನಿವೇಶನಗಳನ್ನು (EWS) ಆರ್ಥಿಕ ಹಿಂದುಳಿದ ವರ್ಗದವರಿಗಾಗಿ ಮತ್ತು (LIG) ಕಡಿಮೆ ಆದಾಯ ವರ್ಗದವರಿಗಾಗಿ ಕಾಯ್ದಿರಿಸತಕ್ಕದ್ದು, (EWS) ಆರ್ಥಿಕ ದುರ್ಬಲ ವರ್ಗದವರಿಗಾಗಿ ಕಾಯ್ದಿರಿಸಿದ ನಿವೇಶನಗಳನ್ನು ಒಂದುಗೂಡಿಸಿ ದೊಡ್ಡ ಅಳತೆಯ ನಿವೇಶನವನ್ನಾಗಿ ಸಮಾಮೇಲನಾ ಮಾಡಿದಲ್ಲಿ ಮೂಲ ಆಶಯ ವಿಫಲವಾಗುವುದರಿಂದ (EWS) ಆರ್ಥಿಕವಾಗಿ ಹಿಂದುಳಿದ ವರ್ಗದವರಿಗಾಗಿ ಕಾಯ್ದಿರಿಸಿದ ವಸತಿ ನಿವೇಶನಗಳನ್ನು ಸಮಾಮೇಲನಾ ಮಾಡತಕ್ಕದ್ದಲ್ಲ.
18	BWSSB, BESCOM ಇಲಾಖೆಗಳಿಂದ ಪಡೆದ NOC ಗಳನ್ನು ಸಕ್ಷಮ ಪ್ರಾಧಿಕಾರಕ್ಕೆ ಸಲ್ಲಿಸುವುದು.
19	ಬಡಾವಣೆ ನಕ್ಷೆಯಲ್ಲಿ Transformer Yard, RWH, STP ಗಳಿಗಾಗಿ ಕಾಯ್ದಿರಿಸಿರುವ ಸೂಕ್ತಜಾಗಗಳನ್ನು ಬದಲಾಯಿಸುವಂತಿಲ್ಲ ಹಾಗೂ ಸಂಬಂಧಪಟ್ಟ ಸಂಸ್ಥೆಯ ಅಭಿಪ್ರಾಯದಂತೆ ಅಭಿವೃದ್ಧಿಪಡಿಸುವುದು.

20	ಕಾವೇರಿ ನೀರಿನ ಕರ, ವರ್ತುಲ ರಸ್ತೆ ಮೇಲು ಕರ, MRTS ಕರ, ಮೆಟ್ರೋ ಸೆಸ್, ಶುಲ್ಕಗಳ, ಪರಿಷ್ಕರಣೆ ದರಗಳನ್ನು ಪಾವತಿಸುವ ಸಂಬಂಧ ಸರ್ಕಾರದ ಅಂತಿಮ ತೀರ್ಮಾನಕ್ಕೆ ಬದ್ಧರಿರುವುದೆಂದು ಸಲ್ಲಿಸಿರುವ ಪ್ರಮಾಣ ಪತ್ರಕ್ಕೆ ಬದ್ಧರಾಗಿರತಕ್ಕದ್ದು.
21	ಪ್ರಾಧಿಕಾರವು ಆಗಿಂದಾಗ್ಗೆ ವಿಧಿಸುವ ಇತರೆ ಷರತ್ತುಗಳಿಗೆ ಬದ್ಧರಾಗಿರುವುದು.

ಆಯುಕ್ತರು,

ಬೆಂಗಳೂರು, ಬೆಂಗಳೂರು
13/6/18

ಇವರಿಗೆ,

M/S. Shriprop Builders Pvt. Ltd.,
40/43, 8 ನೇ ಮೈನ್,
4 ನೇ ಕ್ರಾಸ್, ಸದಾಶಿವನಗರ,
ಬೆಂಗಳೂರು.